



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಬುಧವಾರ, ೧೯, ಜೂನ್, ೨೦೨೪(ಜ್ಯೇಷ್ಠ, ೨೯ ಶಕವರ್ಷ, ೧೯೪೬) BENGALURU, WEDNESDAY, 19, JUNE, 2024(JYEISHTA, 29, SHAKAVARSHA, 1946)	ನಂ. ೨೯೨ No. 292
------------------------	---	--------------------

PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 46 SHASANA 2023, BENGALURU, DATED:19.06.2024

The Karnataka High Court (Amendment) Bill, 2023 ಇದಕ್ಕೆ 2024ರ ಮಾರ್ಚ್ ತಿಂಗಳ 20ನೇ ದಿನಾಂಕದಂದು ರಾಜ್ಯಪಾಲರ ಅನುಮತಿ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 32 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

KARNATAKA ACT NO. 32 OF 2024

(First Published in the Karnataka Gazette Extra-ordinary on the 19th Day of June, 2024)

THE KARNATAKA HIGH COURT (AMENDMENT) ACT, 2023

(Received the assent of the Governor on the 20th Day of March, 2024)

An Act further to amend the Karnataka High Court Act, 1961.

Whereas, it is expedient further to amend the Karnataka High Court Act, 1961 (Karnataka Act 05 of 1962) for the purposes hereinafter appearing;

Be it enacted by the Karnataka State Legislature in the seventy fourth year of the Republic of India as follows.-

1. Short title and commencement.- (1) This Act may be called the Karnataka High Court (Amendment) Act, 2023.

(2) It shall come into force at once.

2. Amendment to section 2.- In section 2 of the Karnataka High Court Act, 1961 (Karnataka Act 05 of 1962) (herein after referred to as the Principal Act),-

(i) for sub-section (3), the following shall be substituted, namely,-

“(3) “First Appeal” means an appeal which, under any law for the time being in force, lies to the High Court, from a Judgment, Decree or an Order made by a City Civil Judge in the exercise of Original Jurisdiction including any orders appealable under Section 104 of the Code of Civil Procedure (CPC) by a subordinate Civil Court.”

(ii) for sub-section (6), the following shall be substituted, namely,-

“(6) “Second Appeal” means an appeal which, under any law for the time being in force, lies to the High Court, from a Judgment, Decree or an Order made by a Senior Civil Judge or District Judge in the exercise of Appellate Jurisdiction.”

3. Amendment to section 5.- In section 5 of the Principal Act, for clause (i), the following shall be substituted, namely,-

“(i) All First Appeals shall be heard by a Single Judge of the High Court.”

4. Power to Remove Difficulty.- If any difficulty arises in giving effect to the provisions of the Karnataka High Court Act, 1961, as amended by this Act, the State Government may, as occasion arises, by an order published in the Official Gazette, do anything, not inconsistent with the provisions of the Karnataka High Court Act, 1961, amended by this Act, which appears to it to be necessary or expedient for the purpose of removing the difficulty:

Provided that, no such order shall be made after the expiry of a period of two years from the date of commencement of this Act.

By Order and in the name of
the Governor of Karnataka,

G.SRIDHAR

Secretary to Government
Department of Parliamentary
Affairs and Legislation

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ**

ಸಂಖ್ಯೆ: ಸಂವ್ಯಾಇ 46 ಶಾಸನ 2023, ಬೆಂಗಳೂರು, ದಿನಾಂಕ:19.06.2024

The Kannada Language Comprehensive Development Act, 2022 (Karnataka Act 13 of 2023) ರ ಪ್ರಕರಣ 6 ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Karnataka High Court (Amendment) Act, 2023 (Karnataka Act No 32 of 2024) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

2024 ರ ಕರ್ನಾಟಕ ಅಧಿನಿಯಮ ಸಂಖ್ಯೆ: 32

(2024ರ ಜೂನ್ ತಿಂಗಳ 19ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಕರ್ನಾಟಕ ಉಚ್ಚನ್ಯಾಯಾಲಯ (ತಿದ್ದುಪಡಿ) ಅಧಿನಿಯಮ, 2023

(2024ರ ಮಾರ್ಚ್ ತಿಂಗಳ 20ನೇ ದಿನಾಂಕದಂದು ರಾಜ್ಯ ಪಾಲರಿಂದ ಅನುಮತಿಯನ್ನು ಪಡೆಯಲಾಗಿದೆ)

ಕರ್ನಾಟಕ ಉಚ್ಚನ್ಯಾಯಾಲಯ ಅಧಿನಿಯಮ, 1961ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನುಮುಂದೆ ಕಂಡುಬರುವ ಉದ್ದೇಶಗಳಿಗಾಗಿ ಕರ್ನಾಟಕ ಉಚ್ಚನ್ಯಾಯಾಲಯ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 05)ನ್ನು ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು ಭಾರತ ಗಣರಾಜ್ಯದ ಎಪ್ಪತ್ತಾಲ್ಕನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ:- (1) ಈ ಅಧಿನಿಯಮವನ್ನು ಕರ್ನಾಟಕ ಉಚ್ಚನ್ಯಾಯಾಲಯ (ತಿದ್ದುಪಡಿ) ಅಧಿನಿಯಮ, 2023 ಎಂದು ಕರೆಯತಕ್ಕದ್ದು.

(2) ಇದು ಈ ಕೂಡಲೇ ಜಾರಿಗೆಬರತಕ್ಕದ್ದು.

2. 2ನೇ ಪ್ರಕರಣದ ತಿದ್ದುಪಡಿ:- ಕರ್ನಾಟಕ ಉಚ್ಚನ್ಯಾಯಾಲಯ ಅಧಿನಿಯಮ, 1961 (1962ರ ಕರ್ನಾಟಕ ಅಧಿನಿಯಮ 05)ರ (ಇದರಲ್ಲಿ ಇನ್ನುಮುಂದೆ ಮೂಲ ಅಧಿನಿಯಮ ಎಂದು ಕರೆಯಲಾಗಿದೆ) 2ನೇ ಪ್ರಕರಣದಲ್ಲಿ,-

(i) (3)ನೇ ಉಪ ಪ್ರಕರಣದ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು ಎಂದರೆ:-

"(3) "ಮೊದಲನೆಯ ಅಪೀಲು" ಎಂದರೆ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೇರೆಗೆ, ಸಿವಿಲ್ ಪ್ರಕ್ರಿಯಾ ಸಂಹಿತೆ 104ನೇ ಪ್ರಕರಣದ ಅಡಿಯಲ್ಲಿ ಅಧೀನ ಸಿವಿಲ್ ನ್ಯಾಯಾಲಯದ ಮೂಲಕ ಅಪೀಲು ಸಲ್ಲಿಸಬಹುದಾದ ಯಾವುದೇ ಆದೇಶಗಳು ಸೇರಿದಂತೆ, ಸಿಟಿ ಸಿವಿಲ್ ನ್ಯಾಯಾಧೀಶರು ಮೂಲ ಅಧಿಕಾರ ವ್ಯಾಪ್ತಿಯನ್ನು ಚಲಾಯಿಸಿ ಹೊರಡಿಸಿದ ತೀರ್ಪು, ಡಿಕ್ರಿ ಅಥವಾ ಆದೇಶದ ವಿರುದ್ಧ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗುವ ಅಪೀಲು;"

(ii) (6)ನೇ ಉಪ ಪ್ರಕರಣದ ಬದಲಾಗಿ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು ಎಂದರೆ:-

"(6) "ಎರಡನೆಯ ಅಪೀಲು" ಎಂದರೆ, ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಮೇರೆಗೆ, ಯಾವುದೇ ಸೀನಿಯರ್ ಸಿವಿಲ್ ನ್ಯಾಯಾಧೀಶರು ಅಥವಾ ಜಿಲ್ಲಾ ನ್ಯಾಯಾಧೀಶರು ತಮ್ಮ ಅಪೀಲು ಅಧಿಕಾರ ವ್ಯಾಪ್ತಿಯನ್ನು ಚಲಾಯಿಸಿ ಹೊರಡಿಸಿದ ತೀರ್ಪು, ಡಿಕ್ರಿ ಅಥವಾ ಆದೇಶದ ವಿರುದ್ಧ ಉಚ್ಚ ನ್ಯಾಯಾಲಯಕ್ಕೆ ಸಲ್ಲಿಸಲಾಗುವ ಅಪೀಲು;"

3. 5ನೇ ಪ್ರಕರಣದ ತಿದ್ದುಪಡಿ.- ಮೂಲ ಅಧಿನಿಯಮದ 5ನೇ ಪ್ರಕರಣದಲ್ಲಿನ ಖಂಡ (i)ರ ಬದಲಿಗೆ ಈ ಮುಂದಿನದನ್ನು ಪ್ರತಿಯೋಜಿಸತಕ್ಕದ್ದು, ಎಂದರೆ:-

"(i) ಎಲ್ಲಾ ಮೊದಲನೆಯ ಅಪೀಲುಗಳನ್ನು ಉಚ್ಚ ನ್ಯಾಯಾಲಯದ ಏಕ ನ್ಯಾಯಾಧೀಶರ ಪೀಠದ ಮೂಲಕ ವಿಚಾರಣೆ ನಡೆಸತಕ್ಕದ್ದು."

4. ತೊಂದರೆಗಳನ್ನು ನಿವಾರಿಸುವ ಅಧಿಕಾರ.- ಈ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಅಧಿನಿಯಮ, 1961ರ ಉಪಬಂಧಗಳನ್ನು ಜಾರಿಗೊಳಿಸುವಲ್ಲಿ ಯಾವುದೇ ತೊಂದರೆಗಳು ಉದ್ಭವಿಸಿದರೆ, ರಾಜ್ಯ ಸರ್ಕಾರವು, ಸನ್ನಿವೇಶವು ಉದ್ಭವಿಸಿದಂತೆ ಸರ್ಕಾರಿ ರಾಜ್ಯಪತ್ರದಲ್ಲಿ ಆದೇಶವನ್ನು ಪ್ರಕಟಿಸುವ ಮೂಲಕ ಈ ಅಧಿನಿಯಮದ ಮೂಲಕ ತಿದ್ದುಪಡಿಯಾದಂತೆ ಕರ್ನಾಟಕ ಉಚ್ಚ ನ್ಯಾಯಾಲಯ ಅಧಿನಿಯಮ, 1961ರ ಉಪಬಂಧಗಳಿಗೆ ಅಸಂಗತವಾಗದ, ತೊಂದರೆಗಳನ್ನು ನಿವಾರಿಸುವ ಉದ್ದೇಶಕ್ಕಾಗಿ ಅವಶ್ಯಕ ಅಥವಾ ಸಮಯೋಚಿತವೆಂದು ಕಂಡುಬರುವಂಥ ಯಾವುದೇ ಕಾರ್ಯವನ್ನು ಮಾಡಬಹುದು:

ಪರಂತು, ಈ ಅಧಿನಿಯಮದ ಆರಂಭದ ದಿನಾಂಕದಿಂದ ಎರಡು ವರ್ಷಗಳ ಅವಧಿಯು ಮುಕ್ತಾಯಗೊಂಡ ತರುವಾಯ ಯಾವುದೇ ಅಂಥ ಆದೇಶವನ್ನು ಮಾಡತಕ್ಕದ್ದಲ್ಲ.

The above translation of the Karnataka High Court (Amendment) Act, 2023 (Karnataka Act No. 32 of 2024) shall be authoritative text in Kannada language under section 6 of the Kannada Language Comprehensive Development Act, 2022 (Karnataka Act 13 of 2023).

ಧಾವರ್ಚಂದ್ ಗೆಹ್ಲೋಟ್
ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ. ಶ್ರೀಧರ್

ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ